

ತುಮಕೂರು ವಿಶ್ವವಿದ್ಯಾನಿಲಯ

ಸಂಖ್ಯೆ:ತು.ವಿ.ಸಿಬ್ಬಂದಿ-4289:2018-19/2398

ದಿನಾಂಕ:04.10.2018

: ಸುತ್ತೋಲೆ :

ವಿಷಯ: ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಬೋಧಕ/ಇತರೆ ಶೈಕ್ಷಣಿಕ/ಬೋಧಕೇತರ ಸಿಬ್ಬಂದಿಗಳು ವಾರ್ಷಿಕ ಕಾರ್ಯನಿರ್ವಹಣಾ ವರದಿ ಮತ್ತು ವಾರ್ಷಿಕ ಸ್ಥಿರಾಸ್ತಿ/ಚರಾಸ್ತಿ ವಿವರಗಳನ್ನು ಸಲ್ಲಿಸುವ ಕುರಿತು.


ಉಲ್ಲೇಖ: ಮಾನ್ಯ ಕುಲಪತಿಗಳ ಅನುಮೋದನೆ ದಿನಾಂಕ:02.10.2018

* * * * *

ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಘಟಕ ಕಾಲೇಜುಗಳು, ಗ್ರಂಥಾಲಯ ಹಾಗೂ ದೈಹಿಕ ಶಿಕ್ಷಣ ವಿಭಾಗ ಹಾಗೂ ಇತರೆ ಎಲ್ಲಾ ಆಡಳಿತ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಬೋಧಕ/ಇತರೆ ಶೈಕ್ಷಣಿಕ/ಬೋಧಕೇತರ ಸಿಬ್ಬಂದಿಗಳು 2017-18 ನೇ ಸಾಲಿನ ವಾರ್ಷಿಕ ಕಾರ್ಯನಿರ್ವಹಣಾ ವರದಿಯನ್ನು ಈ ಸುತ್ತೋಲೆಯೊಂದಿಗೆ ಅಡಕಗೊಳಿಸಿರುವ ನಿಗದಿತ ನಮೂನೆಯಲ್ಲಿ ಸಲ್ಲಿಸಲು ಸೂಚಿಸಿದೆ. (ಈಗಾಗಲೇ ವರದಿ ಸಲ್ಲಿಸಿರುವ ಬೋಧಕೇತರ ಸಿಬ್ಬಂದಿಗಳನ್ನು ಹೊರತುಪಡಿಸಿ)

ಖಾಯಂ ಬೋಧಕ/ಇತರೆ ಶೈಕ್ಷಣಿಕ/ಬೋಧಕೇತರ ಸಿಬ್ಬಂದಿಗಳು ಸಲ್ಲಿಸಿದ ವಾರ್ಷಿಕ ಕಾರ್ಯನಿರ್ವಹಣಾ ವರದಿಗಳನ್ನು ಸಂಬಂಧಪಟ್ಟ ವಿಭಾಗಗಳ ಮುಖ್ಯಸ್ಥರು/ಪ್ರಾಂಶುಪಾಲರು ಪರಿಶೀಲಿಸಿ, ಸೂಕ್ತ ಷರಾದೊಂದಿಗೆ ದಿನಾಂಕ:15.10.2018 ರೊಳಗಾಗಿ ಮುಚ್ಚಿದ ಲಕೋಟೆಯಲ್ಲಿ ಕುಲಸಚಿವರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ.

ಮುಂದುವರೆದು, 2017-18ನೇ ಸಾಲಿನ ವಾರ್ಷಿಕ ಸ್ಥಿರಾಸ್ತಿ/ಚರಾಸ್ತಿ ವಿವರಗಳನ್ನು ಸಲ್ಲಿಸದೇ ಇರುವ ಖಾಯಂ ಬೋಧಕ/ಇತರೆ ಶೈಕ್ಷಣಿಕ/ಬೋಧಕೇತರ ಸಿಬ್ಬಂದಿಗಳು ದಿನಾಂಕ:15.10.2018 ರೊಳಗಾಗಿ ತಮ್ಮ ಸ್ಥಿರಾಸ್ತಿ/ಚರಾಸ್ತಿ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಕುಲಸಚಿವರಿಗೆ ಸಲ್ಲಿಸುವುದು.


ಕುಲಸಚಿವರು
ಕುಲಸಚಿವರು 4/10

ಗೆ,

1. ಕುಲಸಚಿವರು (ಮೌಲ್ಯಮಾಪನ), ತುಮಕೂರು ವಿಶ್ವವಿದ್ಯಾನಿಲಯ,
2. ಹಣಕಾಸು ಅಧಿಕಾರಿಗಳು, ತುಮಕೂರು ವಿಶ್ವವಿದ್ಯಾನಿಲಯ,
3. ಕಾರ್ಯಪಾಲಕ ಅಭಿಯಂತರರು, ತುಮಕೂರು ವಿಶ್ವವಿದ್ಯಾನಿಲಯ,
4. ಎಲ್ಲಾ ಮುಖ್ಯಸ್ಥರು/ಸಂಯೋಜಕರು, ಸ್ನಾತಕೋತ್ತರ ವಿಭಾಗಗಳು, ತು.ವಿ.ತು.
5. ಪ್ರಾಂಶುಪಾಲರು, ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು,
6. ಪ್ರಾಂಶುಪಾಲರು, ವಿಶ್ವವಿದ್ಯಾನಿಲಯ ಕಲಾ ಕಾಲೇಜು,
7. ಗ್ರಂಥಪಾಲಕರು(ಪ್ರಭಾರ), ವಿಶ್ವವಿದ್ಯಾನಿಲಯ ಗ್ರಂಥಾಲಯ, ತು.ವಿ.ತು.
8. ನಿರ್ದೇಶಕರು, IQAC ವಿಭಾಗ, ತು.ವಿ.ತು.
9. ನಿರ್ದೇಶಕರು, ಸಂಶೋಧನೆ, ತುಮಕೂರು ವಿಶ್ವವಿದ್ಯಾನಿಲಯ,
10. ಎಲ್ಲಾ ವಿಭಾಗಗಳ ಉಪಕುಲಸಚಿವರು, ತುಮಕೂರು ವಿಶ್ವವಿದ್ಯಾನಿಲಯ,
11. ಮಾನ್ಯ ಕುಲಪತಿಗಳ ಆಪ್ತ ಕಾರ್ಯದರ್ಶಿ, ತುಮಕೂರು ವಿಶ್ವವಿದ್ಯಾನಿಲಯ,

ತುಮಕೂರು ವಿಶ್ವವಿದ್ಯಾನಿಲಯ,
ತುಮಕೂರು
ತಮ್ಮ ಅಧೀನದಲ್ಲಿರುವ
ಎಲ್ಲಾ ಬೋಧಕ/ಇತರೆ
ಶೈಕ್ಷಣಿಕ/ಬೋಧಕೇತರ
ಸಿಬ್ಬಂದಿಗಳ ಗಮನಕ್ಕೆ ತರುವುದು

ಪ್ರತಿಗಳು:

1. ಸಿಸ್ಟಂ ಅನಾಲಿಸ್ಟ್, ತುಮಕೂರು ವಿಶ್ವವಿದ್ಯಾನಿಲಯ: ಮಾಹಿತಿಗಾಗಿ ಹಾಗೂ ನಿಗದಿತ ನಮೂನೆಯನ್ನು ವಿಶ್ವವಿದ್ಯಾನಿಲಯದ ಅಂತರ್ಜಾಲದಲ್ಲಿ ಪ್ರಕಟಿಸಲು ಸೂಚಿಸಿದೆ.
2. ಕಚೇರಿ ಪ್ರತಿ.

